


**ಕರ್ನಾಟಕ ವಿಧಾನ ಪರಿಷತ್ತು**

1. ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ : 466 (450)
2. ಸದಸ್ಯರ ಹೆಸರು : ಶ್ರೀ ಕೆ.ಎ ತಿಪ್ಪೇಸ್ವಾಮಿ  
(ನಾಮನಿರ್ದೇಶನ ಹೊಂದಿದವರು)
3. ಉತ್ತರಿಸಬೇಕಾದ ದಿನಾಂಕ : 16.12.2021
4. ಉತ್ತರಿಸುವ ಸಚಿವರು : ಮಾನ್ಯ ಮುಖ್ಯಮಂತ್ರಿಯವರು

ಕ್ರ.ಸಂ.	ಪ್ರಶ್ನೆ	ಉತ್ತರ
ಅ	ಆರ್ಥಿಕ ಇಲಾಖೆಯು ಹಣ ಭರವಸೆ ಪತ್ರದ ಆಧಾರದ ಮೇಲೆ ಸರ್ಕಾರದ ವಿವಿಧ ಅಭಿವೃದ್ಧಿ ಇಲಾಖೆಗಳಿಗೆ ಪ್ರತಿ ತಿಂಗಳು ಬಿಡುಗಡೆಯಾದ ಹಣವನ್ನು ಸಂಬಂಧಿಸಿದ ಇಲಾಖೆಗಳು ಗುತ್ತಿಗೆದಾರರಿಗೆ ವಿತರಿಸಲು ಪಾಲಿಸಬೇಕಾದ ನಿಯಮಗಳನ್ನೊಳಗೊಂಡ ಮಾರ್ಗಸೂಚಿಗಳನ್ನು ಹೊರಡಿಸಿರುವುದು ನಿಜವೇ; (ಹಾಗಿದ್ದಲ್ಲಿ; ಸಂಪೂರ್ಣ ಮಾಹಿತಿ ನೀಡುವುದು)	ಆರ್ಥಿಕ ಇಲಾಖೆಯಿಂದ ಆಯವ್ಯಯದಲ್ಲಿ ಒದಗಿಸಿದ ರಾಜ್ಯ ಸರ್ಕಾರದ ಅನುದಾನಕ್ಕೆ ಹಣ ಭರವಸೆ ಪತ್ರಗಳನ್ನು ಬಿಡುಗಡೆ ಮಾಡುವುದನ್ನು ಸರ್ಕಾರದ ಆದೇಶ ಸಂಖ್ಯೆ:FD 03 SOFC 2007, ದಿನಾಂಕ:11.12.2007ರ ಅನುಸಾರ ದಿನಾಂಕ:01.01.2008ರಿಂದ ಜಾರಿಗೆ ಬರುವಂತೆ ಕೈಬಿಡಲಾಗಿರುತ್ತದೆ. ಪ್ರಸಕ್ತ ಆರ್ಥಿಕ ಇಲಾಖೆಯಿಂದ ಆಯವ್ಯಯದಲ್ಲಿ ಅನುದಾನ ನಿಗದಿಪಡಿಸಿ ಸದರಿ ಅನುದಾನವನ್ನು ಇಲಾಖಾ ಹಂತದಲ್ಲಿ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಕಾಲಕಾಲಕ್ಕೆ ಅಧಿಕಾರ ಪ್ರತ್ಯಾಯೋಜಿಸಲಾಗುತ್ತಿದೆ.
ಆ	ಈ ಮಾರ್ಗಸೂಚಿಯಲ್ಲಿರುವ ನಿಯಮಗಳನ್ನು ಮತ್ತು ಆಧಾರತೆಯನ್ನು ನಿರ್ಲಕ್ಷಿಸಿ, ಗುತ್ತಿಗೆದಾರರಿಗೆ ಅಧಿಕಾರಿಗಳು ಮನ್ನೋಸೋ ಇಚ್ಛೆ ಹಣ ಬಿಡುಗಡೆ ಮಾಡಿರುವುದು ಆರ್ಥಿಕ ಇಲಾಖೆಯ ಗಮನಕ್ಕೆ ಬಂದಿದೆಯೇ;	ಅನ್ವಯಿಸುವುದಿಲ್ಲ
ಇ	ಹಾಗಿದ್ದಲ್ಲಿ, ಎಷ್ಟು ಪ್ರಕರಣಗಳಲ್ಲಿ ಈ ಬಗ್ಗೆ ತನಿಖೆ ನಡೆಸಲು ಆರ್ಥಿಕ ಇಲಾಖೆಗೆ ಸಂಬಂಧಿಸಿದ ಇಲಾಖಾ ಕಾರ್ಯದರ್ಶಿಗಳಿಗೆ ಮತ್ತು ಮುಖ್ಯಸ್ಥರಿಗೆ ನಿರ್ದೇಶನ ನೀಡಿದೆಯೇ; (ಸಂಪೂರ್ಣ ಮಾಹಿತಿ ನೀಡುವುದು)	ಅನ್ವಯಿಸುವುದಿಲ್ಲ

<p>ಈ</p>	<p>ರಾಜ್ಯದಲ್ಲಿ ಗುತ್ತಿಗೆದಾರರ ಸಂಘ ಮಾನ್ಯ ಪ್ರಧಾನ ಮಂತ್ರಿಗಳಿಗೆ ಮತ್ತು ರಾಜ್ಯದ ರಾಜ್ಯಪಾಲರಿಗೆ ನೀಡಿರುವ ಮನವಿಗಳಲ್ಲಿ ಆರ್ಥಿಕ ಇಲಾಖೆಯ ಕೆ.ಟಿ.ಸಿ.ಪಿ. ಕಾಯ್ದೆಯನ್ನು ಉಲ್ಲಂಘಿಸಿ, ಇ-ಪ್ರಕ್ಯೂರ್‌ಮೆಂಟ್ ಪೋರ್ಟಲ್ ಮುಖೇನ ಟೆಂಡರ್ ಕರೆಯಲು ಅವಕಾಶ ನೀಡದೆ, ರಾಜ್ಯದ ಬಹುತೇಕ ಇಲಾಖೆಗಳ ಕಾಮಗಾರಿಗಳನ್ನು ನಿರ್ಮಿತಿ ಕೇಂದ್ರ, ಕ್ರೇಡಲ್, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮಗಳಿಗೆ ನೀಡುತ್ತಿದ್ದು, ಕಳಪೆ ಕಾಮಗಾರಿಗಳಿಗೆ ಅವಕಾಶ ನೀಡುವುದಲ್ಲದೆ, ಲಂಚಗುಳಿತನಕ್ಕೆ ಅವಕಾಶ ನೀಡಿರುವುದಾಗಿ ಆರೋಪಿಸಿರುವುದು ನಿಜವೇ; ಹಾಗಿದ್ದಲ್ಲಿ, ಇದನ್ನು ಸರಿಪಡಿಸಲು ಆರ್ಥಿಕ ಇಲಾಖೆ ಕೈಗೊಂಡಿರುವ ಕ್ರಮಗಳೇನು;</p>	<p>ಎಲ್ಲಾ ಇಲಾಖೆಗಳಡಿ ಸಂಗ್ರಹಣಾ ಪ್ರಾಧಿಕಾರಗಳು ಕಡ್ಡಾಯವಾಗಿ ಎಲ್ಲಾ ಕಾಮಗಾರಿ/ ಸರಕು/ ಸೇವೆಗಳನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕ ಅಧಿನಿಯಮ-1999 ರ ಅನುಸಾರ ಸಂಗ್ರಹಿಸಬೇಕಾಗುತ್ತದೆ.</p>
<p>ಉ</p>	<p>ಆರ್ಥಿಕ ಇಲಾಖೆ ಬೃಹತ್ ಇಲಾಖೆಗಳಾದ ನೀರಾವರಿ, ಲೋಕೋಪಯೋಗಿ ಪಂಚಾಯತ್ ರಾಜ್ ನಗರಾಭಿವೃದ್ಧಿ ಇಲಾಖೆಗಳ ಬೃಹತ್ ಮೊತ್ತದ ಟೆಂಡರ್‌ಗಳನ್ನು ಅನುಮೋದಿಸಿ, ತದನಂತರ ಹಣ ಭರವಸೆ ಪತ್ರಗಳನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯು ಹಿಂಜರಿಯುತ್ತಿರುವುದು ನಿಜವೇ; ಹಾಗಿದ್ದಲ್ಲಿ, ಇದನ್ನು ಸರಿಪಡಿಸಲು ಆರ್ಥಿಕ ಇಲಾಖೆ ಕೈಗೊಂಡಿರುವ ಕ್ರಮಗಳೇನು? (ಸಂಪೂರ್ಣ ಮಾಹಿತಿ ನೀಡುವುದು).</p>	<p>ಉದ್ಭವಿಸುವುದಿಲ್ಲ</p>

ಸಂಖ್ಯೆ: ಆಇ 93 ಆಕೋ-2/2021

  
(ಬಸವರಾಜ ಬೊಮ್ಮಾಯಿ)  
ಮುಖ್ಯಮಂತ್ರಿ